

**ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು**  
**ಕೃಷಿ ಹವಾಮಾನ ವಿಭಾಗ, ಜಿ.ಕೆ.ವಿ.ಕೆ, ಬೆಂಗಳೂರು-65**  
**ತುಮಕೂರು ಕೃಷಿ ಹವಾಮಾನ ಮುನ್ಸೂಚನೆ**

**ದಿನಾಂಕ: 29.09.2020**

**ಈ ವಾರದ ಮುನ್ಸೂಚನೆ (29.09.20 ರಿಂದ 03.10.20 ವರೆಗೆ)**

<b>ನಿಯತಾಂಕಗಳು</b>	<b>29-09-20</b>	<b>30-09-20</b>	<b>01-10-20</b>	<b>02-10-20</b>	<b>03-10-20</b>
ಮಳೆ (ಮಿ. ಮಿ.)	10.3	17.1	11.5	0.3	0
ಗರಿಷ್ಠ ಉಷ್ಣಾಂಶ(ಡಿ.ಸೆ.)	29	29.3	27.5	27.9	28.5
ಕನಿಷ್ಠ ಉಷ್ಣಾಂಶ (ಡಿ.ಸೆ.)	19.4	20.1	19.3	19.3	19.7
ಮೋಡ (ಪ್ರಮಾಣ)	7	8	8	8	7
ಅದ್ವಿತ 7.20 ಬೆ (ಶೇ)	98	91	95	96	95
ಅದ್ವಿತ 2.20 ಮ (ಶೇ)	62	62	65	63	54
ಗಾಳಿಯ ವೇಗ (ಕಿ.ಮಿ/ಗಂಟೆಗೆ)	12	13	13	12	9
ಗಾಳಿಯ ದಿಕ್ಕು (ಡಿಗ್ರಿ)	294	304	291	297	293

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ತುಮಕೂರು ಹಾಗೂ ಸುತ್ತಮುತ್ತ ಮುಂದಿನ ಐದು ದಿನಗಳು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಂಭವವಿದೆ, ದಿನದ ಗರಿಷ್ಠ ಉಷ್ಣಾಂಶವು 27-29°C ಮತ್ತು ಕನಿಷ್ಠ 19-20°C ಇರಲಿದೆ. ಬೆಳಗಿನ ಆದ್ರ್ವತೆ ಪ್ರಮಾಣ ಶೇ 91-98% ಇದ್ದು, ಮಧ್ಯಾಹ್ನ 54-65% ಇರುವುದು ಮತ್ತು ಗಾಳಿಯು ಗಂಟೆಗೆ ಸರಾಸರಿ 9-13 ಕಿ.ಮೀ. ವೇಗದಲ್ಲಿ ಬೀಸುವ ಸಂಭವವಿದೆ.

ಉತ್ತರ ಮಳೆಯ ಕಾಲವು ಸೆಪ್ಟೆಂಬರ್ ತಿಂಗಳ 13 ರಿಂದ ಸೆಪ್ಟೆಂಬರ್ 26 ರವರೆಗೆ ಇರುತ್ತದೆ. ಈ ನಕ್ಷತ್ರದ ಪೂರ್ವ ಒಣ ವಲಯದ ಸರಾಸರಿ ಮಳೆಯು 91.6 ಮಿ. ಮೀ. ವರೆಗೆ ಮಳೆಯಾಗುತ್ತದೆ.

**ಕೃಷಿ ಕಾರ್ಯಕ್ರಮಗಳ ಬಗ್ಗೆ ಅನುಸರಿಸಬೇಕಾದ ವಿವರ**

- ಮೋಡಕವಿದ ಮತ್ತು ತುಂತುರು ಮಳೆಯ ಮುನ್ಸೂಚನೆ ಇರುವುದರಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಸಸ್ಯ ಸಂರಕ್ಷಣೆ ಸಿಂಪಡಣೆಗಳನ್ನು ಕೆಲ ದಿನಗಳವರೆಗೆ ಮುಂದೂಡಿ.
- ಕಳೆದ ಒಂದು ತಿಂಗಳಿನಿಂದ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಕೃಷಿ ಹೊಂಡದಲ್ಲಿ ಶೇಕರಣೆಯಾಗಿರುವ ನೀರನ್ನು ಉಪಯೋಗಿಸಿ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿಯನ್ನು ಕೊಡುವುದು ಸೂಕ್ತ.
- ಗಾಳಿಯ ವೇಗವು ಹೆಚ್ಚಾಗಿರುವುದರಿಂದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಔಷಧ ಸಿಂಪಡಣೆಯನ್ನು ಮುಂದೂಡಿ.
- ಎಲ್ಲೆಲ್ಲಿ ದೀರ್ಘಾವಧಿ ಬೆಳೆಗಳು (ತೊಗರಿ ಮತ್ತು ಹರಳು) ಬಿತ್ತನೆ ಮಾಡಿದಲ್ಲಿ ಕಳೆ ನಿರ್ವಹಣೆ, ಮಣ್ಣು ಮತ್ತು ನೀರಿನ ಸಂರಕ್ಷಣೆಗೆ ಅಂತರ ಬೇಸಾಯವನ್ನು ಕೈಗೊಳ್ಳುವುದು.
- ದ್ವಿದಳ ಧಾನ್ಯ ಬೆಳೆಗಳನ್ನು ಬಿತ್ತುವ ಮುನ್ನ ಜೈವಿಕ ಗೊಬ್ಬರಗಳಾದ ರೈಜೋಬಿಯಮ್ ನಿಂದ ಬೀಜೋಪಚಾರ ಮಾಡಬೇಕು.

**ಸೆಪ್ಟೆಂಬರ್ ತಿಂಗಳಲ್ಲಿ ಬಿತ್ತನೆ ಮಾಡಬೇಕಾದ ಬೆಳೆಗಳು: (ತೇವಾಂಶದ ಆಧಾರದ ಮೇಲೆ ಬಿತ್ತನೆ ಮಾಡಬೇಕು)**

ಏಕಬೆಳೆ ಪದ್ಧತಿಯಲ್ಲಿ ಈ ಕೆಳಗಿನ ಬೆಳೆ ಮತ್ತು ತಳಿಗಳನ್ನು ಬಿತ್ತನೆ ಮಾಡಲು ಸೂಚಿಸಲಾಗಿದೆ

ತೊಗರಿ : ಟಿ.ಟಿ.ಬಿ-7, ಬಿ.ಆರ್.ಜಿ-1,2,4 ಮತ್ತು 5

ಎರಡುಬೆಳೆ ಪದ್ಧತಿಯಲ್ಲಿ ಈ ಕೆಳಗಿನ ಮಧ್ಯಮು ಅವಧಿ ಮತ್ತು ಕಡಿಮೆ ಅವಧಿ ತಳಿಗಳನ್ನು ಬಿತ್ತನೆ ಮಾಡಲು ಸೂಚಿಸಲಾಗಿದೆ  
ರಾಗಿ: ಜಿ.ಪಿ.ಯು-28, ಹೆಚ್.ಆರ್-911, ಜಿ.ಪಿ.ಯು-66, ಎಮ್.ಎಲ್-365, ಇಂಡಾಫ್-5, ಜಿ.ಪಿ.ಯು-45, ಕೆ.ಎಮ್.ಆರ್-204, ಜಿ.ಪಿ.ಯು-26, ಇಂಡಾಫ್-9 ಮತ್ತು ಕೆ.ಎಂ.ಆರ್-301.

ನೆಲಗಡಲೆ: ಟಿ.ಎಮ್.ವಿ-2, ಜಿ.ಎಲ್-24, ಕೆ.ಸಿ.ಜಿ-2 ಮತ್ತು6

ಶಕ್ತಿಮಾನ್ ಜೋಳದ ತಳಿಗಳಾದ ಡೆಕ್ಲನ್-103, ವಿಜಯ ಕಾಂಪೋಸಿಟ್ ಮತ್ತು ಗಂಗಾ-11

ಅಲಸಂದೆ : ಟಿ.ವಿ.ಎಕ್ಸ್-944, ಕೆ.ಬಿ.ಸಿ-1, ಕೆ.ಬಿ.ಸಿ-2, ಐ.ಟಿ-98456-1 ಮತ್ತು ಕೆ.ಎಂ-5

ಹೆಸರು :ಪಿ.ಎಸ್-16, ಪಿ.ಡಿ.ಎಮ್-84, 178 , ಉದ್ದು: ಕರಗಾವ್-3, ಟಿ-9, ರಶ್ಮಿ

ನವಣೆ: ಆರ್.ಎಸ್-118, ಕೆ-221-1,ಪಿ.ಎಸ್-4, ಎಸ್.ಐ.ಎ-326

ಸಾಮೆ: ಸಿ.ಬಿ-2, ಪಿ.ಆರ್.ಸಿ-3,ಬಿ.ಎಲ್.ಎಂ-203

ಹಾರಕ: ಪಿ.ಎಸ್.ಸಿ-1, ಜಿ.ಎನ್.ಕೆ-364, ಆರ್.ಬಿ.ಕೆ-155, ಜಿ.ಪಿ.ಯು.ಕೆ-3

**ಜಾನುವಾರು:** ಜಾನುವಾರು, ರೇಷ್ಮೆ ಹಾಗೂ ಕೋಳಿ ಸಾಕಣೆ ಕೊಠಡಿಯ ಉಷ್ಣಾಂಶದ ಸ್ಥಿರತೆಯನ್ನು ಕಾಪಾಡಿಕೊಳ್ಳುವುದು.

**ಸಸ್ಯ ಸಂರಕ್ಷಣೆ:** ಗಾಳಿಯ ವೇಗವು ಹೆಚ್ಚಾಗಿರುವುದರಿಂದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಔಷಧ ಸಿಂಪಡಣೆಯನ್ನು ಮುಂದೂಡಿ.

**ನೋಡಲ್ ಅಧಿಕಾರಿ:**

ಕೃಷಿ ಹವಾಮಾನ ವಿಭಾಗ  
ಕೃಷಿ ವಿಶ್ವವಿದ್ಯಾನಿಲಯ,  
ಬೆಂಗಳೂರು